



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಶುಕ್ರವಾರ, ೨೯, ಜನವರಿ, ೨೦೨೧(ಮಾಘ, ೦೯, ಶಕವರ್ಷ ೧೯೪೨) Bengaluru, FRIDAY, 29, JANUARY, 2021(MAGHA, 09, ShakaVarsha 1942)	ನಂ. ೧೪೮ No. 148
------------------------	---	--------------------

KARNATAKA LEGISLATIVE ASSEMBLY

FIFTEENTH LEGISLATIVE ASSEMBLY

NINTH SESSION

THE KARNATAKA MUNICIPALITIES AND CERTAIN OTHER LAW

(AMENDMENT) BILL, 2021

(LA Bill No. 06 of 2021)

A Bill further to amend the Karnataka Municipalities Act, 1964 and the Karnataka Municipal Corporations Act, 1976.

Whereas it is expedient further to amend the Karnataka Municipalities Act, 1964 (Karnataka Act 22 of 1964), and the Karnataka Municipal Corporations Act, 1976 (Karnataka Act 14 of 1977) for the purposes hereinafter appearing;

Be it enacted by the Karnataka State Legislature in the seventy second year of the Republic of India as follows:-

1. Short title and commencement.- (1) This Act may be called the Karnataka Municipalities and Certain Other Law (Amendment) Act, 2021.

(2) It shall come into force at once.

2. Amendment of Karnataka Act 22 of 1964.- In the Karnataka Municipalities Act, 1964 (Karnataka Act 22 of 1964), in section 105,-

(i) in sub-section (1), after the proviso, the following shall be inserted, namely:-

(೧)

“Provided further that, for the financial year 2020-2021 if the owner or occupier who is liable to pay tax files his returns and also pay tax which is due within one month from the date of commencement of the Karnataka Municipalities and Certain Other Law (Amendment) Act, 2021 he shall also be allowed a rebate of five percent on the tax payable by him.

Provided further that, in case property tax is paid in full in the financial year 2020-21 before the commencement of the Karnataka Municipalities and Certain Other Law (Amendment) Act, 2021, the rebate so allowed shall be adjusted in payment of tax for the future years.”

(ii) after sub-section (8), the following proviso shall be inserted, namely:-

“Provided that, for the financial year 2020-2021, the property tax shall be paid by the person primarily liable, within one month after the commencement of the Karnataka Municipalities and Certain Other Law (Amendment) Act, 2021.”

3. Amendment of Karnataka Act 14 of 1977.- In the Karnataka Municipal Corporations Act, 1976 (Karnataka Act 14 of 1977),-

(i) in section 112, after sub-section (3), the following shall be inserted, namely:-

“Provided that, for the financial year 2020-2021, the property tax shall be paid by the person primarily liable, within one month from the date of commencement of the Karnataka Municipalities and Certain Other Law (Amendment) Act, 2021”.

(ii) in section 112A, in sub-section (1), after the proviso, following shall be inserted, namely:-

“Provided further that, for the financial year 2020-2021 if the owner or occupier who is liable to pay tax files return and also pays tax which is due or within one month from the date of commencement of the Karnataka Municipalities and Certain Other Law (Amendment) Act, 2021, he shall be allowed a rebate of five percent on the tax payable by him.

Provided further that, in case property tax is paid in full in the financial year 2020-21 before the commencement of the Karnataka Municipalities and

Certain Other Law (Amendment) Act, 2021, the rebate so allowed shall be adjusted in payment of tax for the future years.”

STATEMENT OF OBJECTS AND REASONS

In view of the covid-19 pandemic in the financial year 2020-21, it is considered necessary to amend the Karnataka Municipalities Act, 1964 (Karnataka Act 22 of 1964) and the Karnataka Municipal Corporations Act, 1976 (Karnataka Act 14 of 1977) to extend the time limit for payment of the property tax and also to provide rebate of five percent in case tax is paid within one month from the date of commencement of this Amendment Act.

Hence, the Bill.

FINANCIAL MEMORANDUM

There is no extra expenditure involved in the proposed Legislative measure.

N. NAGARAJA

Minister for Municipal Administration
& Sugarcane Development

M.K. VISHALAKSHI

Secretary (I/c)
Karnataka Legislative Assembly

ANNEXURE
**THE EXTRACT FROM THE KARNATAKA MUNICIPALITIES ACT, 1964
(KARNATAKA ACT 22 OF 1964)**
X X**XX****XX**

105. Assessment of property tax.- (1) Every owner or occupier who is liable to pay property tax under this Act shall submit every year to the Municipal Commissioner or the Chief Officer, as the case may be or the officer authorised by the Municipal Commissioner or the Chief Officer in this behalf (hereinafter referred to as authorised officer), a return in such form, within such period and in such manner as may be prescribed:

Provided that, if the owner or occupier who is liable to pay tax files his returns and also pays the property tax which is due within one month from the date of commencement of the financial year he shall be allowed a rebate of five percent on the tax payable by him.

X X**XX****XX**

(8) The property tax shall be paid by the person primarily liable within ninety days after the commencement of every year, If default is made in making payment the person liable to pay shall pay a penalty at the rate of two percent per month of the amount of tax remaining unpaid after the expiry of the period.

X X**XX****XX**
**THE EXTRACT FROM THE KARNATAKA MUNICIPAL CORPORATIONS
ACT, 1976 (KARNATAKA ACT NO. 14 OF 1977)**
X X**XX****XX**
112. Property tax from whom and when payable.- X X XX XX

(3) The property tax shall be paid by the person primarily liable within 1 [ninety days] 1 after the commencement of every year.

X X**XX****XX**

112A. Assessment of property tax.- (1) Every owner or occupier who is liable to pay property tax under this Act, shall every year submit to the Commissioner or the officer authorised by him in this behalf (hereinafter referred

to as authorised officer) a return in such form within such period and in such manner as specified in schedule III.

Provided that if the owner or occupier who is liable to pay tax files return and also pays tax which is due, within one month from the date of commencement of the year, he shall be allowed a rebate of five percent on the tax payable by him.

X X

XX

XX

**ಕರ್ನಾಟಕ ವಿಧಾನಸಭೆ
ಹದಿನೈದನೇ ವಿಧಾನಸಭೆ
ಒಂಭತ್ತನೇ ಅಧಿವೇಶನ**

**ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ, 2021
(2021ರ ವಿಧಾನಸಭೆಯ ವಿಧೇಯಕ ಸಂಖ್ಯೆ-06)**

ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ನ್ನು ಮತ್ತು ಕರ್ನಾಟಕ ನಗರಪಾಲಿಕೆಗಳ ಅಧಿನಿಯಮ, 1976ನ್ನು ಮತ್ತಷ್ಟು ತಿದ್ದುಪಡಿ ಮಾಡುವುದಕ್ಕಾಗಿ ಒಂದು ವಿಧೇಯಕ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಪೌರಸಭೆಗಳ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 22) ಮತ್ತು ಕರ್ನಾಟಕ ನಗರಪಾಲಿಕೆಗಳ ಅಧಿನಿಯಮ, 1976ನ್ನು (1977ರ ಕರ್ನಾಟಕ ಅಧಿನಿಯಮ 14) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೆರಡನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಅಧಿನಿಯಮ, 2021 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

2. 1964ರ ಕರ್ನಾಟಕ ಅಧಿನಿಯಮ 22ರ ತಿದ್ದುಪಡಿ.- ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ (1964ರ ಕರ್ನಾಟಕ ಅಧಿನಿಯಮ 22) 105ನೇ ಪ್ರಕರಣದಲ್ಲಿ,-

(i) (1)ನೇ ಉಪಪ್ರಕರಣದಲ್ಲಿನ ಪರಂತುಕದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"ಮತ್ತು ಪರಂತು, 2020-21ನೇ ಹಣಕಾಸು ವರ್ಷಕ್ಕೆ ತೆರಿಗೆಯನ್ನು ಪಾವತಿಸಲು ಹೊಣೆಗಾರನಾಗಿರುವ ಮಾಲೀಕ ಅಥವಾ ಅಧಿಭೋಗದಾರನು ಆತನ ವಿವರಪಟ್ಟಿಕೆ (ರಿಟರ್ನ್ಸ್) ಸಲ್ಲಿಸಿದಲ್ಲಿ ಮತ್ತು ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಅಧಿನಿಯಮ, 2021ರ ಪ್ರಾರಂಭದ ದಿನಾಂಕದಿಂದ ಒಂದು ತಿಂಗಳ ಒಳಗಾಗಿ ಬಾಕಿ ಇರುವ ತೆರಿಗೆಯನ್ನು ಕೂಡಾ ಪಾವತಿಸಿದಲ್ಲಿ ಆತನು ಪಾವತಿಸಬಹುದಾದ ತೆರಿಗೆಯ ಮೇಲೆ ಆತನಿಗೆ ಶೇಕಡ ಐದರ ರಿಯಾಯಿತಿಯನ್ನೂ ಸಹ ಅನುಮತಿಸತಕ್ಕದ್ದು.

ಅಲ್ಲದೆ ಪರಂತು, ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಅಧಿನಿಯಮ, 2021ರ ಪ್ರಾರಂಭಕ್ಕೆ ಮೊದಲು 2020-21ನೇ ಹಣಕಾಸು ವರ್ಷದಲ್ಲಿ ಪೂರ್ತಿಯಾಗಿ ಆಸ್ತಿ ತೆರಿಗೆಯನ್ನು ಪಾವತಿಸಿದ ಸಂದರ್ಭದಲ್ಲಿ ಹಾಗೆ ಅನುಮತಿಸಲಾದ ರಿಯಾಯಿತಿಯನ್ನು ಮುಂಬರುವ ವರ್ಷಗಳ ತೆರಿಗೆ ಪಾವತಿಯಲ್ಲಿ ಹೊಂದಿಸಿಕೊಳ್ಳತಕ್ಕದ್ದು."

(ii) (8)ನೇ ಉಪಪ್ರಕರಣದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

“ಪರಂತು, 2020-21ನೇ ಹಣಕಾಸು ವರ್ಷಕ್ಕಾಗಿ, ಆಸ್ತಿ ತೆರಿಗೆಯನ್ನು ಪಾವತಿಸಲು ಮೂಲತಃ ಹೊಣೆಗಾರನಾಗಿರುವ ವ್ಯಕ್ತಿಯು ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ಅಧಿನಿಯಮ, 2021ರ ಪ್ರಾರಂಭದ ದಿನಾಂಕದ ತರುವಾಯ ಒಂದು ತಿಂಗಳ ಒಳಗಾಗಿ ಅದನ್ನು ಪಾವತಿಸತಕ್ಕದ್ದು.”

3. 1977ರ ಕರ್ನಾಟಕ ಅಧಿನಿಯಮ 14ರ ತಿದ್ದುಪಡಿ.- ಕರ್ನಾಟಕ ನಗರಪಾಲಿಕೆಗಳ ಅಧಿನಿಯಮ, 1976ರಲ್ಲಿ (1977ರ ಕರ್ನಾಟಕ ಅಧಿನಿಯಮ 14),-

(i) 112ನೇ ಪ್ರಕರಣದಲ್ಲಿ, (3)ನೇ ಉಪಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

“ಪರಂತು, 2020-2021ನೇ ಹಣಕಾಸು ವರ್ಷಕ್ಕಾಗಿ, ಆಸ್ತಿ ತೆರಿಗೆಯನ್ನು ಪಾವತಿಸಲು ಮೂಲತಃ ಹೊಣೆಗಾರನಾಗಿರುವ ವ್ಯಕ್ತಿಯು ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಅಧಿನಿಯಮ, 2021ರ ಪ್ರಾರಂಭದ ದಿನಾಂಕದಿಂದ ಒಂದು ತಿಂಗಳ ಒಳಗಾಗಿ ಅದನ್ನು ಪಾವತಿಸತಕ್ಕದ್ದು.”

(ii) 112ಎ ಪ್ರಕರಣದ (1)ನೇ ಉಪಪ್ರಕರಣದಲ್ಲಿ, ಪರಂತುಕದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

“ಮತ್ತು ಪರಂತು, 2020-2021ನೇ ಹಣಕಾಸು ವರ್ಷಕ್ಕೆ ತೆರಿಗೆಯನ್ನು ಪಾವತಿಸಲು ಹೊಣೆಗಾರನಾಗಿರುವ ಮಾಲೀಕ ಅಥವಾ ಅಧಿಭೋಗದಾರನು ಆತನ ವಿವರಪಟ್ಟಿಕೆ (ರಿಟರ್ನ್ಸ್) ಸಲ್ಲಿಸಿದಲ್ಲಿ ಮತ್ತು ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಅಧಿನಿಯಮ, 2021ರ ಪ್ರಾರಂಭದ ದಿನಾಂಕದಿಂದ ಒಂದು ತಿಂಗಳ ಒಳಗಾಗಿ ಬಾಕಿ ಇರುವ ತೆರಿಗೆಯನ್ನು ಪಾವತಿಸಿದಲ್ಲಿ ಆತನು ಪಾವತಿಸಬಹುದಾದ ತೆರಿಗೆಯ ಮೇಲೆ ಆತನಿಗೆ ಶೇಕಡ ಐದರ ರಿಯಾಯಿತಿಯನ್ನೂ ಸಹ ಅನುಮತಿಸತಕ್ಕದ್ದು.

ಅಲ್ಲದೆ ಪರಂತು, ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ಅಧಿನಿಯಮ, 2021ರ ಪ್ರಾರಂಭಕ್ಕೆ ಮೊದಲು 2020-21ನೇ ಹಣಕಾಸು ವರ್ಷದಲ್ಲಿ ಪೂರ್ತಿಯಾಗಿ ಆಸ್ತಿ ತೆರಿಗೆಯನ್ನು ಪಾವತಿಸಿದ ಸಂದರ್ಭದಲ್ಲಿ ಹಾಗೆ ಅನುಮತಿಸಲಾದ ರಿಯಾಯಿತಿಯನ್ನು ಮುಂಬರುವ ವರ್ಷಗಳ ತೆರಿಗೆ ಪಾವತಿಯಲ್ಲಿ ಹೊಂದಿಸಿಕೊಳ್ಳತಕ್ಕದ್ದು.”

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

2020-21ನೇ ಹಣಕಾಸು ವರ್ಷದಲ್ಲಿ ಕೋವಿಡ್-19ರ ಸಾಂಕ್ರಾಮಿಕದಿಂದಾಗಿ, ಆಸ್ತಿ ತೆರಿಗೆ ಪಾವತಿಯ ಕಾಲಮಿತಿಯನ್ನು ವಿಸ್ತರಿಸಲು ಹಾಗೂ ಈ ತಿದ್ದುಪಡಿ ಅಧಿನಿಯಮದ ಪ್ರಾರಂಭದ ದಿನಾಂಕದಿಂದ ಒಂದು ತಿಂಗಳ ಒಳಗಾಗಿ ತೆರಿಗೆಯನ್ನು ಪಾವತಿಸಿದ ಸಂದರ್ಭದಲ್ಲಿ ಶೇಕಡ ಐದರ ರಿಯಾಯಿತಿಯನ್ನು ನೀಡುವುದಕ್ಕೆ ಉಪಬಂಧ ಕಲ್ಪಿಸಲೂ ಸಹ ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ನ್ನು (1964ರ ಕರ್ನಾಟಕ ಅಧಿನಿಯಮ 22) ಮತ್ತು ಕರ್ನಾಟಕ ನಗರಪಾಲಿಕೆಗಳ ಅಧಿನಿಯಮ, 1976ನ್ನು (1977ರ ಕರ್ನಾಟಕ ಅಧಿನಿಯಮ 14) ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿದೆ.

ಆದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಎನ್. ನಾಗರಾಜ

ಪೌರಾಡಳಿತ ಮತ್ತು ಕಬ್ಬು ಅಭಿವೃದ್ಧಿ ಸಚಿವರು

ಎಂ.ಕೆ. ವಿಶಾಲಾಕ್ಷಿ

ಕಾರ್ಯದರ್ಶಿ(ಪ್ರ)

ಕರ್ನಾಟಕ ವಿಧಾನ ಸಭೆ

ಅನುಬಂಧ
ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ
(1964ರ ಕರ್ನಾಟಕ ಅಧಿನಿಯಮ ಸಂಖ್ಯೆ 22) ಉದ್ಘಾತ ಭಾಗ

XX XX XX

105. ಸ್ವತ್ತು ತೆರಿಗೆಯ ನಿರ್ಧರಣೆ.- (1) ಈ ಅಧಿನಿಯಮದ ಅಡಿಯಲ್ಲಿ ಸ್ವತ್ತು ತೆರಿಗೆಯನ್ನು ಸಂದಾಯ ಮಾಡಲು ಹೊಣೆಗಾರನಾಗಿರುವ ಪ್ರತಿಯೊಬ್ಬ ಮಾಲೀಕನು ಅಥವಾ ಅಧಿಭೋಗದಾರನು, ಮುನ್ಸಿಪಲ್ ಕಮಿಷನರ್ ನಿಗೆ ಅಥವಾ ಸಂದರ್ಭಾನುಸಾರ ಮುಖ್ಯಾಧಿಕಾರಿಗೆ ಈ ಸಂಬಂಧದಲ್ಲಿ ಅವರು ಪ್ರಾಧಿಕೃತನಾದ ಅಧಿಕಾರಿಗೆ (ಇಲ್ಲಿ ಇನ್ನುಮುಂದೆ ಪ್ರಾಧಿಕೃತ ಅಧಿಕಾರಿಯೆಂದು ಉಲ್ಲೇಖಿಸಲಾಗಿದೆ) IIIನೇ ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದ ಅಂಥ ಅವಧಿಯೊಳಗೆ ಮತ್ತು ಅಂಥ ರೀತಿಯಲ್ಲಿ ಮತ್ತು ಅಂಥ ನಮೂನೆಯಲ್ಲಿ ವಿವರ ಪಟ್ಟಿಕೆಯನ್ನು ಪ್ರತಿವರ್ಷ ಸಲ್ಲಿಸತಕ್ಕದ್ದು:

ಪರಂತು, ತೆರಿಗೆಯನ್ನು ಸಂದಾಯ ಮಾಡಲು ಹೊಣೆಗಾರನಾಗಿರುವ ಮಾಲೀಕನು ಅಥವಾ ಅಧಿಭೋಗದಾರನು ವಿವರ ಪಟ್ಟಿಕೆಯನ್ನು ಸಲ್ಲಿಸಿದರೆ ಮತ್ತು ಬಾಕಿ ಇರುವ ತೆರಿಗೆಯನ್ನು ವರ್ಷದ ಪ್ರಾರಂಭದ ಮೊದಲನೇ ದಿನಾಂಕದಿಂದ ಒಂದು ತಿಂಗಳೊಳಗೆ ಪಾವತಿ ಮಾಡಿದರೆ, ಆತನು ಸಂದಾಯ ಮಾಡಬೇಕಾದ ತೆರಿಗೆಯ ಮೇಲೆ ಶೇಖಡಾ ಐದರಷ್ಟು ರಿಯಾಯಿತಿಯನ್ನು ಆತನಿಗೆ ನೀಡತಕ್ಕದ್ದು.

XX XX XX

(8) ಸ್ವತ್ತಿನ ತೆರಿಗೆಯನ್ನು ಮೂಲತಃ ಹೊಣೆಗಾರನಾದ ವ್ಯಕ್ತಿಯು ಪ್ರತಿವರ್ಷ ಪ್ರಾರಂಭವಾದ ನಂತರದ ತೊಂಬತ್ತು ದಿನಗಳೊಳಗಾಗಿ ಸಂದಾಯ ಮಾಡತಕ್ಕದ್ದು. ಸಂದಾಯ ಹೊಣೆಗಾರನಾದ ವ್ಯಕ್ತಿಯು ಸಂದಾಯ ಮಾಡುವಲ್ಲಿ ವಿಫಲನಾದರೆ, ಅವಧಿಯು ಮುಕ್ತಾಯಗೊಂಡ ತರುವಾಯ ಸಂದಾಯ ಮಾಡದೆ ಉಳಿದಿರುವ ತೆರಿಗೆಯ ಮೊತ್ತದ ಶೇಕಡಾ ಎರಡರ ದರದಲ್ಲಿ ದಂಡವನ್ನು ಪ್ರತಿ ತಿಂಗಳು ಸಂದಾಯ ಮಾಡತಕ್ಕದ್ದು.

XX XX XX

ಕರ್ನಾಟಕ ನಗರಪಾಲಿಕೆಗಳ ಅಧಿನಿಯಮ, 1976ರ
(1977ರ ಕರ್ನಾಟಕ ಅಧಿನಿಯಮ ಸಂಖ್ಯೆ 14) ಉದ್ಘಾತ ಭಾಗ

XX XX XX

112. ಸ್ವತ್ತು ತೆರಿಗೆಯು ಯಾರಿಂದ ಮತ್ತು ಯಾವಾಗ ಸಂದಾಯವಾಗಬೇಕು.-

XX XX XX

(3) ಸ್ವತ್ತು ತೆರಿಗೆಯನ್ನು, ಪ್ರತಿಯೊಂದು ವರ್ಷದ ಪ್ರಾರಂಭದ ತರುವಾಯ ತೊಂಬತ್ತು ದಿನಗಳ ಒಳಗಾಗಿ ಮೂಲತಃ ಹೊಣೆಗಾರನಾದ ವ್ಯಕ್ತಿಯು ಪಾವತಿ ಮಾಡತಕ್ಕದ್ದು.

XX

XX

XX

112ಎ. ಸ್ವತ್ತು ತೆರಿಗೆಯ ನಿರ್ಧರಣೆ.- (1) ಈ ಅಧಿನಿಯಮದ ಮೇರೆಗೆ ಸ್ವತ್ತು ತೆರಿಗೆಯನ್ನು ಪಾವತಿ ಮಾಡಲು ಹೊಣೆಗಾರನಾಗಿರುವ ಪ್ರತಿಯೊಬ್ಬ ಮಾಲೀಕನು ಅಥವಾ ಅಧಿಭೋಗದಾರನು, ಆಯುಕ್ತರಿಗೆ ಅಥವಾ ಈ ಸಂಬಂಧದಲ್ಲಿ ಅವರು ಅಧಿಕೃತಗೊಳಿಸಿದ ಅಧಿಕಾರಿಗೆ (ಇಲ್ಲಿ ಇನ್ನು ಮುಂದೆ ಅಧಿಕೃತ ಅಧಿಕಾರಿಯೆಂದು ಉಲ್ಲೇಖಿಸಲಾಗಿದೆ) IIIನೇ ಅನುಸೂಚಿಯಲ್ಲಿ ನಿರ್ದಿಷ್ಟಪಡಿಸಿದ ಅಂಥ ಅವಧಿಯೊಳಗೆ ಮತ್ತು ಅಂಥ ರೀತಿಯಲ್ಲಿ ಮತ್ತು ಅಂಥ ನಮೂನೆಯಲ್ಲಿ ವಿವರ ಪಟ್ಟಿಕೆಯನ್ನು ಪ್ರತಿವರ್ಷ ಸಲ್ಲಿಸತಕ್ಕದ್ದು:

ಪರಂತು, ತೆರಿಗೆಯನ್ನು ಪಾವತಿ ಮಾಡಲು ಹೊಣೆಗಾರನಾಗಿರುವ ಮಾಲೀಕನು ಅಥವಾ ಅಧಿಭೋಗದಾರನು ವಿವರ ಪಟ್ಟಿಕೆಯನ್ನು ಸಲ್ಲಿಸಿದರೆ ಮತ್ತು ಬಾಕಿ ಇರುವ ತೆರಿಗೆಯನ್ನು, ವರ್ಷದ ಪ್ರಾರಂಭದ ಮೊದಲನೇ ದಿನಾಂಕದಿಂದ ಒಂದು ತಿಂಗಳೊಳಗೆ ಪಾವತಿ ಮಾಡಿದರೆ, ಆತನು ಪಾವತಿ ಮಾಡಬೇಕಾದ ತೆರಿಗೆಯ ಮೇಲೆ ಶೇಕಡಾ ಐದರಷ್ಟು ರಿಯಾಯಿತಿಯನ್ನು ಆತನಿಗೆ ನೀಡತಕ್ಕದ್ದು.

XX

XX

XX